

**ಗದ್ಯ ಭಾಗ**  
ಸಂದರ್ಭದೊಡನೆ ವಿವರಿಸಿ

ಒಣಮರದ ಗಳಿ

ಗದ್ಯಪಾಠ-01

ಅ.ರಾ. ಮಿತ್ರ

- ಇಂಥಾ ಒಣಮರದಲ್ಲಿ ಏಕೆ ವಾಸಮಾಡುತ್ತಿದ್ದೀರೋ?

ಈ ವಾಕ್ಯವನ್ನು ಅ.ರಾ.ಮಿತ್ರ ಬರೆದಿರುವ “ಮಹಾಭಾರತ ಪಾತ್ರ ಸಂಗತಿಳು” ಎಂಬ ಕೃತಿಯಿಂದ ಆಯ್ದು ‘ಒಣಮರದ ಗಳಿ’ ಎಂಬ ಪಾಠದಿಂದ ಆರಿಸಿಕೊಳ್ಳಲಾಗಿದೆ.

ಈ ವಾಕ್ಯವನ್ನು ಇಂದ್ರನು ಗಳಿಗೆ ಕೇಳಿದನು. ಒಣಮರದಲ್ಲಿ ವಾಸವಾಗಿದ್ದು ಗಳಿಯನ್ನು ಅದರ ತತ್ವನಿಷ್ಠೆಯನ್ನು ಕಂಡು ಇಂದ್ರನು ಹೀಗೆ ಅದನ್ನು ಪ್ರಶ್ನಿಸಿದನು. ಏನಾದರೂ ವರವನ್ನು ಕೊಡಬೇಕು ಎಂದು ಯೋಚಿಸಿ ಹೀಗೆಂದು ಇಂದ್ರನು ಕೇಳಿದನು.

- “ಏನಾದರೂ ವರವನ್ನು ಕೇಳು ಕೊಡುತ್ತೇನೆ?”

ಈ ವಾಕ್ಯವನ್ನು ಅ.ರಾ.ಮಿತ್ರ ಬರೆದಿರುವ “ಮಹಾಭಾರತ ಪಾತ್ರ ಸಂಗತಿಳು” ಎಂಬ ಕೃತಿಯಿಂದ ಆಯ್ದು ‘ಒಣಮರದ ಗಳಿ’ ಎಂಬ ಪಾಠದಿಂದ ಆರಿಸಿಕೊಳ್ಳಲಾಗಿದೆ.

ಈ ವಾಕ್ಯವನ್ನು ಇಂದ್ರನು ಗಳಿಗೆ ಕೇಳಿದನು. ಒಣಮರದಲ್ಲಿ ವಾಸವಾಗಿದ್ದು ಗಳಿಯನ್ನು ಅದರ ತತ್ವನಿಷ್ಠೆಯನ್ನು ಮೆಚ್ಚಿದ ಅವನು ಗಳಿಗೆ ಸಹಾಯ ಮಾಡಬೇಕು ಎಂದು ಯೋಚಿಸಿ ಅದನ್ನು ಕಂಡ ಇಂದ್ರನು ಹೀಗೆ ಹೇಳಿದನು.

- “ಅದರ ಈಗಿನ ಅವಸ್ಥೆಯನ್ನು ನಾನು ನೋಡಲಾರೆ”.

ಈ ವಾಕ್ಯವನ್ನು ಅ.ರಾ.ಮಿತ್ರ ಬರೆದಿರುವ “ಮಹಾಭಾರತ ಪಾತ್ರ ಸಂಗತಿಳು” ಎಂಬ ಕೃತಿಯಿಂದ ಆಯ್ದು ‘ಒಣಮರದ ಗಳಿ’ ಎಂಬ ಪಾಠದಿಂದ ಆರಿಸಿಕೊಳ್ಳಲಾಗಿದೆ.

ಈ ವಾಕ್ಯವನ್ನು ಗಳಿಯು ಇಂದ್ರನಿಗೆ ಹೇಳಿತು. ಇಂದ್ರನು ಗಳಿಯ ತತ್ವನಿಷ್ಠೆಯನ್ನು ಮೆಚ್ಚಿ ಏನಾದರೂ ವರವನ್ನು ಕೇಳು ಎಂದಾಗ ಗಳಿಯು ಮರದ ಪರಿಸ್ಥಿತಿಗೆ ಮರುಗಿ ಅದನ್ನು ಮೊದಲಿನಂತೆ ಮಾಡು ಎಂದು ಕಾರನ ಕೇಳಿದ ಇಂದ್ರನಿಗೆ ಹೀಗೆ ಉತ್ತರಿಸಿತು.

ಅಸಿ-ಮಸಿ-ಕೃಷ್ಣ

ಗದ್ಯಪಾಠ-02 ಶ್ರೀ.ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಗಳು

- ವ್ಯವಸಾಯ ಇಲ್ಲದಿದ್ದರೆ ದೇಶದ ಆಟವೇ ನಡೆಯುದು.

ಈ ವಾಕ್ಯವನ್ನು ‘ಶ್ರೀ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಗಳು ಬರೆದಿರುವ ‘ಅಸಿ-ಮಸಿ-ಕೃಷ್ಣ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಲೇಖಿಕರು ಕೃಷ್ಣ ಮತ್ತು ರ್ಯಾತನ ಸಂಕಷ್ಟ ಮತ್ತು ಅದರ ಮಹತ್ವವನ್ನು ವಿವರಿಸುವ ಸಮಧಭದ್ರದಲ್ಲಿ ಹೇಳಿದ್ದಾರೆ. ಅಸಿ-ಮಸಿಗಿಂತ ಕೃಷ್ಣ ಮಹತ್ವದ್ದು ಅಂದರೆ ದೇಶದ ಸೈನಿಕರು ಮತ್ತು ಸಾಹಿತ್ಯಗಿಂತ ಕೃಷ್ಣ ವೃತ್ತಿ ಮತ್ತು ಕೃಷ್ಣಿಕರು ಪ್ರಮುಖವಾಗಿದೆ. ಇದು ಇಲ್ಲದೇ ದೇಶ ಪ್ರಗತಿ ಹೊಂದಲು ಅಸಾಧ್ಯ.

- ರ್ಯಾತರು ನಿರಾಶಾವಾದಿಗಳಾದರೆ ಆಶಾವಾದಿಗಳಾಗಿ ಭಾಷಣ್ಯ ಸಾಗಿಸುತ್ತಿದ್ದಾರೆ.

ಈ ವಾಕ್ಯವನ್ನು ‘ಶ್ರೀ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಗಳು ಬರೆದಿರುವ ‘ಅಸಿ-ಮಸಿ-ಕೃಷ್ಣ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ರ್ಯಾತರನ್ನು ಕಾಣುವ ದೃಷ್ಟಿಯನ್ನು ವಿವರಿಸುವಾಗ ಅವರು ನಿರ್ಜಕ್ಷೇಕದಕ್ಕೊಳ್ಳಬಾಗಿದ್ದರು. ಅವರ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಾರೆಂದು ಎಂದು ವಿವರಿಸುವಾಗ ಲೇಖಿಕರು ಹೇಳಿದ್ದಾರೆ. ರಾಜಕಾರಣಿಗಳು, ಅಧಿಕಾರಿಗಳು, ಬಂಡವಾಳ ಶಾಹಿಗಳು, ವ್ಯಾಪಾರಸ್ಥರು, ಸಾಹಿತ್ಯಗಳು, ಸಂಶೋಧಕರು, ವಿಜ್ಞಾನಿಗಳು, ತಂತ್ರಜ್ಞಾನಿಗಳು ಪ್ರತಿಯೊಬ್ಬರು ಬದಕು ಕೃಷ್ಣಿಕರನ್ನೇ ಅವಲಂಬಿಸಿದರೂ ಅವರೆಲ್ಲರು ಕೃಷ್ಣಿಯನ್ನು ಕೃಷ್ಣ ಮಾಡುವ ರ್ಯಾತನನ್ನು ನಿರ್ಜಕ್ಷೇಸಿದ್ದಾರೆ, ತಮ್ಮ ಮನದಾಳದ ಮಾತುಗಳಿಂದ ಲೇಖಿಕರು ಹೇಳಿದ್ದಾರೆ.

3. ಅವರು ಯಾರಿಗೂ ಮೋಸ, ವಂಚನೆ ಮಾಡುವವರಲ್ಲ.

ಈ ವಾಕ್ಯವನ್ನು ‘ಶ್ರೀ ಪಂಡಿತಾರಾಧ್ಯ ಶಿವಾಚಾರ್ಯರ್ ಸ್ವಾಮಿಗಳು ಬರೆದಿರುವ ‘ಅಸಿ-ಮಸಿ-ಕೃಷಿ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಲೇಖಿಕರು ಕೃಷಿಕರ ಮುಗ್ದತೆಯನ್ನು ಎತ್ತಿ ಹಿಡಿದಿದ್ದಾರೆ. ಕಳಪೆ ಬಿಜ ಸಿಕ್ಕರೂ ಉತ್ತಮವಾದ ಬೆಳೆ ಬೆಳೆಯತ್ತಾರೆ. ನರಿಯಾಗಿ ಮಳೆ ಬಾರದಿದ್ದರೂ, ನೀರನ್ನು ಸಂಗ್ರಹಿಸಿ ಭೂಮಿಯನ್ನು ಉಳಿಮೆ ಮಾಡುತ್ತಾರೆ. ಆದರೆ ಇವರು ಎಲ್ಲರಿಂದಲೂ ಮೋಸ ಹೋಗುತ್ತಾರೆ. ವಂಚನೆಗೆ ಒಳಗಾಗುತ್ತಾರೆ.

4. ಸಾಹಿತಿಗಳು ನಾಡಿನಲ್ಲಿ ಹೆಚ್ಚಿದಷ್ಟು ಸಮಾಜವು ಪ್ರಗತಿಯ ಮೆಟ್ಟಿಲು ತುಳಿಯಲು ಸಾಧ್ಯ?

ಈ ವಾಕ್ಯವನ್ನು ‘ಶ್ರೀ ಪಂಡಿತಾರಾಧ್ಯ ಶಿವಾಚಾರ್ಯರ್ ಸ್ವಾಮಿಗಳು ಬರೆದಿರುವ ‘ಅಸಿ-ಮಸಿ-ಕೃಷಿ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಲೇಖಿಕರು ಅಸಿಗಿಂತ (ರಕ್ಷಣೆ) ಮಸಿ (ಸಾಹಿತ್ಯ) ಮುಖ್ಯವಾದದ್ದು ಎಂದು ಹೇಳುವ ಸಂದರ್ಭದಲ್ಲಿ ಹೇಳಿದಾರೆ. ‘ಪೆನ್ನ ಲಿಡ್ಕರ್ಕಿಂತ ಹರಿತ’ ಎಂದು ಉಲ್ಲೇಕಿಸಿದ್ದಾರೆ. ಪ್ರತಿಕೆಯಲ್ಲಿ ಬರುವ ಒಂದು ಲೇಖನ ಸರ್ಕಾರವನ್ನು ಉರಳಿಸುವಷ್ಟು ಪ್ರಭಾವವಿರುತ್ತದೆ, ನಾಳೆ ಮತ್ತೊಂದು ಸರ್ಕಾರವನ್ನು ತರಬಹುದು. ಸಾಹಿತ್ಯದ ಸತ್ಯದಿಂದ ಇಂತಹ ಸಾಹಿತಿಗಳು ನಾಡಿನಲ್ಲಿ ಹೆಚ್ಚಿ ಹೆಚ್ಚಿ ಇದ್ದರೆ ಸಮಾಜ ಪ್ರಗತಿಯ ಮೆಟ್ಟಿಲು ತುಳಿಪುದು ಸಾಧ್ಯ.

ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿ

ಗದ್ಯಪಾಠ-03

ಶ್ರೀ. ಆರ್.ಎಂ. ಕಲ್ಲನಗೌಡ

1. ‘ಅರಿ ಹರಿಯುವುದರ ಬದಲು, ಗುಡ್ಡಿನ ಹರಿದು ಕಣ್ಣ ಹೋಗಿಬಿಟ್ಟವು’

ಈ ವಾಕ್ಯವನ್ನು ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಮಟ್ಟರಾಜ ಹುಟ್ಟಿದ ಆರು ತಿಂಗಳಿಗೆ ಕಣ್ಣ ಕಳೆದುಕೊಂಡ ಸಂದರ್ಭದಲ್ಲಿ ಹೇಳಿದಾರೆ. ಹಿಂದೇ ಬರಿ ನಾಟೇ ವೇದ್ಯವಿತ್ತು. ಅವರು ಕಣ್ಣ ಗುಡ್ಡಿಗೆ ತೊನಸಿ (ನಾಯಿಯ ಮೈಯಲ್ಲಿರುವ ಹುಳು) ಮುಟ್ಟಿಸಬೇಕು ಅಂತ ಹೇಳಿದರು ಕೈಜಾರಿ ಕಣ್ಣ ಒಳಗೆ ಬಿದ್ದುಬಿಟ್ಟವು ಅದು ಅರಿ ಹರಿಯುವುದು ಬದಲು ಗುಡ್ಡಿನ ಹರಿದು ಕಣ್ಣ ಹೋಗಿಬಿಟ್ಟತ್ತು. ಎಂದು ವ್ಯಕ್ತಪಡಿಸುತ್ತಾರೆ.

2. ಮನು ಇಂದಿನಿಂದ ಇದು ನನ್ನ ಹಾಮೋಎನಿಯಮ್ ಅಲ್ಲ

ಈ ವಾಕ್ಯವನ್ನು ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಮಾವನವರು ಪುಟ್ಟರಾಜರಿಗೆ ಹಾಮೋಎನಿಯಮ್ ನುಡಿಸುವ ಸಂದರ್ಭದಲ್ಲಿ ಹೇಳಿತ್ತಾರೆ. ಪುಟ್ಟರಾಜರು ಒಮ್ಮೆಲೆ ಹಾಮೋಎನಿಯಮ್ ನುಡಿಸುವುದನ್ನು ನಿಲ್ಲಿಸಿ ತಮ್ಮ ಮಾವನ ಬಳಿಗೆ ಬಂದು ಹಾಮೋಎನಿಯಮ್ ನುಡಿಸಿದ್ದಕಾಗಿ ಕ್ಷಮಿಸಿ ಎಂದು ಕೇಳಿದರು. ತಾವು ಹಾಮೋಎನಿಯಮ್ ಮುಟ್ಟಿಪುದಿಲ್ಲವೆಂದು ಹೇಳಿದ್ದಾಗ ಮಾವನವರು ಹೇಳಿದ್ದಾರೆ.

3. ಅವನು ಬಂದರೆ ಕರೆದುಕೊಂಡು ಹೋಗು ತಾಯಿ,

ಈ ವಾಕ್ಯವನ್ನು ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ತಾಯಿ ಪಂಚಾಕ್ಷರ ಗವಾಯಿಗಳ ಪಾದಕ್ಷೇರಿಗಿ ಸೆರಗೊಡ್ಡಿ ಮಗನನ್ನು ಮನೆಗೆ ಕಳುಹಿಸಿಕೊಡುವಂತೆ ಬೇಡಿಕೊಂಡಾಗ ಹೇಳಿದಾರೆ. ಸಂಚಾರಿ ಪಾಠಶಾಲೆಯು ಹೋಳಿ ಆಲೂರಿನಲ್ಲಿ ಕ್ಷಾಂಪ್ ಹಾಕಿದ ಸಂದರ್ಭದಲ್ಲಿ ತಾಯಿ ಬೆಳೆದು ದೊಡ್ಡವನಾದ ಪುಟ್ಟರಾಜನನ್ನು ಕಾಣಲು ಬಂದರು. ಸಂಗೀತದ ಸಕಲ ವಿದ್ಯಗಳಲ್ಲಿ ಪಾರಂಗತನಾದ ಮುದ್ದು ಮಗನನ್ನು ನೋಡಿದ ತಾಯಿಗೆ ಅಂತಃಕರಣ ತುಂಬಿ ಬಂದ ಸಂದರ್ಭದಲ್ಲಿ ಉತ್ತರವಾಗಿ ವಾತ್ಸಲ್ಯಮೂರ್ಖವಾಗಿ ಹೇಳಿದರು.

4. ಸಮಾಜದ ಹಣದಿಂದ ನನಗೆ ವಿದ್ಯೆ ಕೊಟ್ಟಿದ್ದಾರೆ.

ಈ ವಾಕ್ಯವನ್ನು ಗಾನಯೋಗಿ ಪಂಡಿತ ಮುಟ್ಟರಾಜು ಗವಾಯಿ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ತಾಯಿ ಮುಟ್ಟರಾಜರನ್ನು ಮನೆಗೆ ಬರುವಂತೆ ಕೇಳಿಕೊಳ್ಳುವ ಸಂದರ್ಭದಲ್ಲಿ ಮೃದುವಾಗಿ ತಾಯಿಗೆ ಹೇಳಿದ್ದಾರೆ. ತಾಯಿ ಮನೆಗೆ ಬರುವಂತೆ ಕೇಳಿದಾಗ ಮನಸ್ಸು ದೃಢಮಾಡಿಕೊಂಡು ತಾಯಿಗೆ ಮೃದುವಾದ ಮಾತುಗಳಿಂದ ತನ್ನ ಇಚ್ಛೆಯನ್ನು ಮನವರಿಕೆ ಮಾಡಿಕೊಡುವ ಸಂದರ್ಭದಲ್ಲಿ ಹೇಳಿದ್ದಾರೆ.

5. ಅವರ ಬಾಹ್ಯ ಕಣ್ಣ ಅರಳಿಸಿದರು ಅಂತರಂಗದ ಕಣ್ಣ ಅರಳಿತ್ತು.

ಈ ವಾಕ್ಯವನ್ನು ಗಾನಯೋಗಿ ಪಂಡಿತ ಮುಟ್ಟರಾಜು ಗವಾಯಿ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಎಂಟುವರ್ಷದ ಬಾಲಕ ಮುಟ್ಟಯ್ಯಜ್ಞನನ್ನು ಕುರಿತು ಹೇಳುವಾಗ ಹೇಳಿದ್ದಾರೆ. ಮುಟ್ಟಯ್ಯ ತನ್ನ ಎಲ್ಲ ಸಹಪಾಠಿಗಳಿಗಿಂತ ಬಲುಬೇಗ ಗುರುಗಳು ಹೇಳಿದ್ದನ್ನು ಗ್ರಹಿಸಿ ಕಲಿತುಕೊಂಡರು. ಗುರುಶಿಷ್ಯರು ಇಬ್ಬರು ಅಂಥರಾದರು ಅವರ ಬಾಹ್ಯ ಕಣ್ಣ ಅರಳಿಸಿದ್ದರೂ ಅಂತರಂಗದ ಕಣ್ಣ ಅರಳಿತ್ತು ಎಂದು ಲೇಖಿಕರು ಹೇಳಿದ್ದಾರೆ.

ಹಕ್ಕಿಗೂಡುಗಳ ನಿಗೂಡ ಜಗತ್ತು

ಗದ್ಯಪಾಠ-04

ಶ್ರೀ. ಕೆ.ಪು ಕೃಪಾಕರ ಮತ್ತು ಸೇನಾನಿ

1. ಅವಕಾಶ ಮತ್ತು ಅದ್ವಷ್ಟಕ್ಕೆ ತಮ್ಮ ಸಂತತಿಯ ಉಳಿವನ್ನು ಒಡ್ಡುತ್ತವೆ.

ಈ ವಾಕ್ಯವನ್ನು ರಮೇಶಗೌಡ. ಕಲ್ಲನಗೌಡರವರು ಬರೆದ ‘ಹಕ್ಕಿಗೂಡುಗಳ ನಿಗೂಡ ಜಗತ್ತು’ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಕೋಟ್ಯಾಂತರ ವರ್ಷಗಳಲ್ಲಿ ವಿಕಾಸಕ್ರಿಯೆಯಲ್ಲಿ ಬೆಂಬುಮೂಳೆಯ ಪ್ರಾಣಿಗಳು ಅಂದರೆ ಮೀನು, ಕಪ್ಪೆ ಮತ್ತು ಸರೀಸ್ಯಪ್ರಗಳಂತೆ ಪ್ರಾಣಿಗಳಲ್ಲಿ ಬಹುತೇಕ ಸಂಕುಲಗಳು ಅಸಂಖ್ಯಾತ ಮೊಟ್ಟೆಗಳನ್ನಿಟ್ಟು ‘ಅವಕಾಶ ಮತ್ತು ಅದ್ವಷ್ಟಕ್ಕೆ ತಮ್ಮ ಸಂತತಿಯ ಉಳಿವನ್ನು ಒಡ್ಡುತ್ತದೆ.’ ಇತರೆ ಕಾರಣದಿಂದ ನಾಶವಾಗಬಹುದು. ಅದಕ್ಕಾಗಿ ಅವು ಅವಕಾಶ ಮತ್ತು ಅದ್ವಷ್ಟಕ್ಕೆ ತಮ್ಮ ಸಂತತಿಯ ಉಳಿವಿಗೆ ಹೋರಾಡುತ್ತವೆ.

2. ಹುಟ್ಟಿದ ಮಕ್ಕಳಿಗೆ ಬದುಕಿನ ಪಾಠ ಹೇಳುವ ಶಾಲೆ ಅದು

ಈ ವಾಕ್ಯವನ್ನು ರಮೇಶಗೌಡ. ಕಲ್ಲನಗೌಡರವರು ಬರೆದ ‘ಹಕ್ಕಿಗೂಡುಗಳ ನಿಗೂಡ ಜಗತ್ತು’ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಲೇಖಿಕರು ಹಕ್ಕಿಗಳನ್ನು ಕುರಿತು ಹೇಳಿದ್ದಾರೆ. ಕಲಾವಿದನ ಸ್ಮೃತಿಪಜ್ಞತೆ ವಿಜಾಪ್ತಿಯ ತಂತ್ರಜ್ಞಾನವನ್ನು ಅಲ್ಲಿ ಕಾಣಬಹುದು. ಹುಟ್ಟಿದ ಮಕ್ಕಳಿಗೆ ಬದುಕಿನ ಪಾಠ ಹೇಳುವ ಶಾಲೆ ಅದು ತಾಯಿ – ಮಕ್ಕಳ ಕೌಟಿಂಬಿಕ ಇಕ್ಕತೆ ಕಾಣಬಹುದು. ಮರಿಗಳು ಸಹ ಮುಂದೆ ತಮ್ಮ ಜೀವನ ನಡೆಸಲು ತಯಾರಾಗುತ್ತವೆ ಹಕ್ಕಿಗಳ ಜೀವನ ಶೈಲಿಯು ಸಹ ಮನುಷ್ಯನಿಗೆ ಮಾರ್ಗದರ್ಶನ ನೀಡಿದೆ.

3. ಇಲ್ಲಿ ವಾಸ್ತುಶಿಲ್ಪಿಯ ಕಲ್ಪನೆ ಸಾಕಾರಗೊಳ್ಳುತ್ತದೆ.

ಈ ವಾಕ್ಯವನ್ನು ರಮೇಶಗೌಡ. ಕಲ್ಲನಗೌಡರವರು ಬರೆದ ‘ಹಕ್ಕಿಗೂಡುಗಳ ನಿಗೂಡ ಜಗತ್ತು’ ಎಂಬ ಗದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಲೇಖಿಕರು ಹಕ್ಕಿಗಳನ್ನು ಕುರಿತು ಹೇಳಿದ್ದಾರೆ. ಒಳಗೊಡೆಯ ಪಾಳಸ್ಪರ್ಯ ಮಾಡ ಬಲ್ಲವು ತನ್ನ ಗೂಡನ್ನು ಸೌಂದರ್ಯ ಗೊಳಿಸುವ ಮತ್ತು ವಾಸ್ತು ಶಿಲ್ಪಿಯ ಕಲ್ಪನೆಗೂ ಮೀರಿ ತನ್ನ ಗೂಡನ್ನು ನಿರ್ಮಿಸಿಕೊಳ್ಳುತ್ತವೆ. ನೈಸರ್ಗಿಕ ವಿಕೋಪಕ್ಕೆ ಶತುಗಳಿಂದ ರಕ್ಷಿಸಿಕೊಳ್ಳಲು ಸಂತತಿಯ ನಿವಾಹಣೆಗೆ ಅವು ಅಪ್ಪಣ ವಾಸ್ತು ಶಿಲ್ಪಿಯಂತೆ ಗೂಡನ್ನು ನಿರ್ಮಿಸಿಕೊಳ್ಳುತ್ತವೆ.

1. ನಿಜವಾದ ಶಿಕ್ಷಕನಿಗೆ ಸ್ವಂತ ಮಕ್ಕಳಿಗಿಂತ ವಿದ್ಯಾರ್ಥಿಗಳೇ ಹೆಚ್ಚು ತ್ರಿಯವಾಗುತ್ತಾರೆ.  
ಈ ವಾಕ್ಯವನ್ನು ಕಾಫೀ-ಕಪ್ಪು ಎಂಬ ಗದ್ಯಭಾಗದಿಂದ ಆರಿಸಲಾಗಿದೆ.  
ಈ ವಾಕ್ಯವನ್ನು ಲೇಖಕರು ಹೇಡ್ ಮಾಸ್ಟರ್ ನ್ನು ಕುರಿತು ಹಳೆಯ ವಿದ್ಯಾರ್ಥಿಗಳನ್ನು ಕಂಡು ಗುರುಗಳಿಗೆ ತುಂಬಾ ಸಂತೋಷವಾಗುತ್ತದೆ. ಅವರಿಗೆ ಸ್ವಂತ ಮಕ್ಕಳಿಗಿಂತ ವಿದ್ಯಾರ್ಥಿಗಳು ಹೆಚ್ಚು ತ್ರಿಯರಾಗುತ್ತಾರೆ. ಬದುಕಿನ ಪಾಠ ಕಲಿಸುತ್ತಾರೆ ವಿದ್ಯಾರ್ಥಿಗಳ ಯಶಸ್ವನ್ನು ಬಯಸುತ್ತಾರೆ. ಸ್ವಂತ ಮಕ್ಕಳಿಗಿಂತ ವಿದ್ಯಾರ್ಥಿಗಳೇ ಅವರಿಗೆ ಹೆಚ್ಚು ತ್ರಿಯರಾಗುತ್ತಾರೆ.
2. ನನ್ನ ಕಾಫೀ ಕೂಡಾ ತುಂಬಾ ಚನ್ನಾಗಿರುತ್ತದೆ.  
ಈ ವಾಕ್ಯವನ್ನು ಕಾಫೀ-ಕಪ್ಪು ಎಂಬ ಗದ್ಯಭಾಗದಿಂದ ಆರಿಸಲಾಗಿದೆ.  
ಈ ವಾಕ್ಯವನ್ನು ಹಿರಿಯ ವಿದ್ಯಾರ್ಥಿಗಳು ಹೇಡ್ ಮಾಸ್ಟರ್ ರನ್ನು ನೋಡಲು ಮನೆಗೆ ಬಂದಾಗ ಹೇಡ್ ಮಾಸ್ಟರ್ ಹಿರಿಯ ವಿದ್ಯಾರ್ಥಿಗಳಿಗೆ ಈ ವಾಕ್ಯವನ್ನು ಹೇಳುತ್ತಾರೆ. ವಿದ್ಯಾರ್ಥಿಗಳನ್ನು ಕಂಡರೆ ಸ್ವಂತ ಮಕ್ಕಳಿಗಿಂತ ಹೆಚ್ಚು ತ್ರಿತಿ, ಒಡನಾಟಿ, ಬಾಂಧವ್ಯವನ್ನು ನಾವು ಇಲ್ಲಿ ಕಾಣಬಹುದು.
3. ನೀವೇ ಕಾಫೀ ಹಾಕಿಕೊಳ್ಳಿ ಆ ಮೇಲೆ ಕುಳಿತು ಮಾತನಾಡೋಣ  
ಈ ವಾಕ್ಯವನ್ನು ಕಾಫೀ-ಕಪ್ಪು ಎಂಬ ಗದ್ಯಭಾಗದಿಂದ ಆರಿಸಲಾಗಿದೆ.  
ಈ ವಾಕ್ಯವನ್ನು ಹೇಡ್ ಮಾಸ್ಟರ್ ವಿದ್ಯಾರ್ಥಿಗಳಿಗೆ ಹೇಳಿದರು ಬಿಸಿ ಬಿಸಿ ಕಾಫೀಯನ್ನು ತಂದು ಒಂದು ಪಾತ್ರೀಯಲ್ಲಿಡುತ್ತಾರೆ. ಮತ್ತು 30–35 ಕಾಫೀ ಕಪ್ಪುಗಳನ್ನು ಸಹ ಇಡುವ ಸಂದರ್ಭದಲ್ಲಿ ಹೇಳುತ್ತಾರೆ. ಅಂದರೆ ಜೀವನದಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಹೊಂದಲು ಮನಶಾಂತಿ ಕಳಿದು ಕೊಳ್ಳುತ್ತಾರೆ. ಕಾಫೀ ಕಪ್ಪುಗಳು ಉದಾಹರಣೆ ತೆಗೆದುಕೊಳ್ಳುತ್ತಾ ಅವರ ಸಮಸ್ಯೆಗೆ ಕಾರಣ ತಿಳಿಸುತ್ತಾ ನೆಮ್ಮೆದಿಯ ಜೀವನ ನಡೆಸಲು ಮಾರ್ಗದರ್ಶನ ನೀಡುತ್ತಾರೆ.
4. ನೀವು ಗಮನಿಸಿದ್ದಿರಾ ? ನೀವೆಲ್ಲ ಎಂಥ ಕಪ್ಪು ಆರಿಸಿಕೊಂಡಿದ್ದೀರಿ?  
ಈ ವಾಕ್ಯವನ್ನು ಕಾಫೀ-ಕಪ್ಪು ಎಂಬ ಗದ್ಯಭಾಗದಿಂದ ಆರಿಸಲಾಗಿದೆ.  
ಈ ವಾಕ್ಯವನ್ನು ಕಾಫೀಯನ್ನು ತಂದಿಟ್ಟು ಕಪ್ಪುಗಳಿಗೆ ಕಾಫೀ ಹಾಕಿಕೊಳ್ಳಲು ಹೇಳುವಾಗ ಹೇಡ್ ಮಾಸ್ಟರ್ ಹೇಳುತ್ತಾರೆ. ಆಸೆ ಆದರೆ ಈ ಆಸೆಯೇ ತೊಂದರೆಗೆ ಕಾರಣ ಎಂದು ಕಾಫೀ ಜೀವನವನ್ನು ಕಪ್ಪು ಹಣ, ಆಸೆ, ಅಧಿಕಾರಕ್ಕೆ ಹೊಲಿಸಿದ್ದಾರೆ. ಹೋಲಿಸಿ ಜೀವನ ಮಾರ್ಗವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಡುತ್ತಾರೆ.

ಬುಸ್ನೋಡ್ ವ್ಯಾಕ್ ಮೂರ್ಸಿಯಂ

ಗದ್ಯಪಾಠ-06

ಡಾ॥ ಬಿ. ಪಾಟೀಲ ಮತ್ತು ಕೆ.ಸಿದ್ದರ್ಯ ಸ್ವಾಮಿ

1. ಅಲ್ಲಿನ ಒಳ ಥೇಟರ್ ನಲ್ಲಿ 3ಡಿ ಕನ್ನಡಕ ಹಾಕಿಕೊಂಡು ತಾರಾಲಯ ನೋಡಿದೆವು,  
ಈ ವಾಕ್ಯವನ್ನು ಡಾ. ಬಸವ ಪ್ರಭು ಪಾಟೀಲರವರು ಬರೆದಿರುವ ಗದ್ಯದಿಂದ ಆರಿಸಲಾಗಿದೆ.  
ಈ ವಾಕ್ಯವನ್ನು ಲೇಖಕರು ತಾರಾಲಯಕ್ಕೆ ಕುರಿತು ಹೇಳಿದ್ದಾರೆ. ತಮ್ಮ ಸ್ನೇಹಿತನಾದ ಸತೀಶನ ಜೊತೆ ತಾರಾಲಯಕ್ಕೆ ಹೋಗಿದ್ದರು. ತಾರಾಲಯದಲ್ಲಿ 3ಡಿ ಕನ್ನಡಕವನ್ನು ಹಾಕಿದಾಗ ನಕ್ಕತ್ರಗಳು ಕಾಣುತ್ತವೆ ಎಂದು ಹೇಳುವಾಗ ಹೇಳಿದ್ದಾರೆ.
2. ‘ಇವರೆಲ್ಲ ಬಸ್ನೋ ರ್ಯೆಲೋ ಹಿಡಿಯಲು ತರಾತುರಿಯಿಂದ ಹೊರಟಿದ್ದರು’  
ಈ ವಾಕ್ಯವನ್ನು ಡಾ. ಬಸವ ಪ್ರಭು ಪಾಟೀಲರವರು ಬರೆದಿರುವ ಗದ್ಯದಿಂದ ಆರಿಸಲಾಗಿದೆ.  
ಈ ವಾಕ್ಯವನ್ನು ಲೇಖಕರು ಲಂಡನ್‌ನಿನ್ನ ಬದುಕಿನ ಬಗ್ಗೆ ಹೇಳುವಾಗ ಹೇಳಿದಾರೆ. ಲಂಡನ್ ಬದುಕಲು ತುಂಬಾ ದುಬಾರಿ ಉರು ಎಂದು ಹೇಳುವಾಗ ಬಳಸಿದ ಸಂದರ್ಭದಲ್ಲಿ ಬದುಕುವ ಜನರ ಕಷ್ಟತನ ಕಂಡು ಬರುತ್ತದೆ.

3. ಲಂಡನ್ ಮಲಗಿ ನಿದಿಸುತ್ತದೆಯೇ ಅನಿಸುತ್ತದೆ.

ಈ ವಾಕ್ಯವನ್ನು ಈ ಬಸವ ಪ್ರಭು ಪಾಟೀಲರವರು ಬರೆದಿರುವ ಗದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಲೇಖಕರು ಲಂಡನ್ ನಗರ ಕುರಿತು ಹೇಳಿದ್ದಾರೆ.

ಈ ವಾಕ್ಯವನ್ನು ಕೋಶದಮೇಲೇರಿದಾಗ ಲಂಡನ್ ನಗರವನ್ನು ನಾಲ್ಕುದಿಕ್ಕಿನಿಂದ ನೋಡಬಹುದು, ಆಗ ಲಂಡನ್ ಸುಂದರವಾಗಿ ಕಾಣುತ್ತದೆ, ನಡುವೇ ಧೇಮ್ಮೆ ನದಿ ಹರಿಯುತ್ತದೆ. ಇದು ಜೆಡ್‌ಮಿಕ ಮತ್ತು ಬ್ಯಾಂಕಿಂಗ್ ನಗರ ಎಂದು ಹೇಳುವಾಗ ಹೇಳಿದ್ದಾರೆ

ನನ್ನ ಗೋಪಾಲ

ಗದ್ಯಪಾಠ-07

ಶ್ರೀ.ಕುವೆಂಪು

1. ‘ಸಾವಿರಾರು ಮಳೆಬಿಲ್ಲಗಳು ಸೇರಿ ಕುಣಿದಂತೆ ತೋರುತ್ತಿತ್ತು’

ಈ ವಾಕ್ಯವನ್ನು ಕುವೆಂಪುರವರು ಬರೆದ ನನ್ನ ಗೋಪಾಲ ಎಂಬ ನಾಟಕದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಗೋಪಾಲನು ತನ್ನ ಅಮೃತಿಗೆ ಹೇಳಿದನು. ಬನದಲ್ಲಿ ಕಂಡುಬರುವ ಪ್ರಕೃತಿಯನ್ನು ವರ್ಣಿಸುತ್ತಾ ಮಲ್ಲಿಗೆ ಹೂ, ಕೇದಿಗೆ ಹೂ, ಸಂಪಿಗೆ ಹೂ, ಪರವತಬಾಳೆಯ ಹೂ ಗೋರಂಟಿಯ ಹೂ ಅರಳಿ ಸಾವಿರಾರು ಮಳೆಬಿಲ್ಲಗಳು ಕುಣಿದಂತೆ ತೋರುತ್ತಿತ್ತು ಎಂದು ವರ್ಣಿಸುತ್ತಾ ಈ ವಾಕ್ಯವನ್ನು ಹೇಳಿದನು.

2. “ಆಗೋಪಾಲನ ಕೊಡಬೇಕು ನಾವು ಉಣಬೇಕು.

ಈ ವಾಕ್ಯವನ್ನು ಕುವೆಂಪುರವರು ಬರೆದ ನನ್ನ ಗೋಪಾಲ ಎಂಬ ನಾಟಕದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಗೋಪಾಲನ ತಾಯಿ ಮಗನಿಗೆ ಹೇಳಿದಳು ಗೋಪಾಲನು ನನಗೆ ಒಂಟಿಯಾಗಿ ಕಾಡು ದಾಟಿ ಬರುವಾಗ ಭಯವಾಗುತ್ತದೆ. ನನ್ನ ಗೆಳೆಯರ ಜೋತೆ ಆಳು ಇರುತ್ತಾರೆ. ನನ್ನ ಜೋತೆ ಮಾತ್ರ ಯಾರೂ ಇಲ್ಲ ಎಂದಾಗ ತಾಯಿ ಅವರೆಲ್ಲ ಶ್ರೀಮಂತರು ಎಂದು ಹೇಳುತ್ತಾ ಹೀಗೆ ಹೇಳಿದಳು.

3. “ ಈ ಮಗನಿಗೆ ಬಡತನದ ಬವಣೆ ಏಕೆ?”

ಈ ವಾಕ್ಯವನ್ನು ಕುವೆಂಪುರವರು ಬರೆದ ನನ್ನ ಗೋಪಾಲ ಎಂಬ ನಾಟಕದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಗೋಪಾಲನ ತಾಯಿ ತನ್ನ ಮನಸ್ಸಿನಲ್ಲೇ ಹೇಳಿಕೊಂಡಳು ಇಲ್ಲಿಯವರೆಗೆ ತಾನು ತನ್ನ ಮಗನಿಗೆ ಬಡತನದ ಬಗ್ಗೆ ತಿಳಿಯದಂತೆ ಬೇಳಿಸಿದೆ ಆದರೆ ನನಗೆ ಇನ್ನು ಮುಂದೆ ತಮ್ಮ ಬಡತನವನ್ನು ತಿಳಿಸದೇ ಬೇರೆ ದಾರಿ ಇಲ್ಲವಲ್ಲ ಎಂದು ದುಃಖಿಸುತ್ತಾ ದೇವರಿಗೆ ಹೀಗೆ ಬೇಡುತ್ತಾ ಹೇಳುತ್ತಾಳೆ.

4. “ಅಮೃನ ಮಾತು ಸುಳಾಗಲಾರದು”

ಈ ವಾಕ್ಯವನ್ನು ಕುವೆಂಪುರವರು ಬರೆದ ನನ್ನ ಗೋಪಾಲ ಎಂಬ ನಾಟಕದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಗೋಪಾಲನು ತನ್ನಲ್ಲೇ ಹೇಳಿಕೊಂಡನು. ಕಾಡಿನಲ್ಲಿ ಗೋಪಾಲನು ಭಯಗೊಂಡು ತಾಯಿ ಹೇಳಿದಂತೆ ಅಣ್ಣನನ್ನು ಕರೆದಾಗ ಬರಲಿಲ್ಲ, ಆಗ ಅವನು ಅನುಮಾನದಿಂದ ಹೀಗೆ ಹೇಳಿದ್ದಾನೆ.

## ಪದ್ಯ ಭಾಗ

ಏಣಿ

ಪದ್ಯ-01

ಶ್ರೀಮತಿ. ಸುಕನ್ಯಾ ಮಾರುತಿ

1. ನಾನು ನೋಡುತ್ತೇನೆ ಹೇಗೆ ಇಳಿಯತ್ತಾರೆಂದು

ಈ ವಾಕ್ಯವನ್ನು ಸುಕನ್ಯಾ ಮಾರುತಿ ಅವರು ರಚಿಸಿರುವ ‘ಏಣಿ’ ಕವನದಿಂದ ಆರಿಸಿಕೊಳ್ಳಲಾಗಿದೆ.

ಈ ವಾಕ್ಯವನ್ನು ಏಣಿಯು ತನ್ನ ಸಹಾಯವನ್ನು ಮರೆಯುವ ಸಂದರ್ಭದಲ್ಲಿ ಹೇಳಿದೆ. ಜನ ಸಾಮಾನ್ಯರು ಏಣಿಯ ಸಹಾಯದಿಂದ ಮೇಲಕ್ಕೆ ಹತ್ತಿ ಹೋಗಿ ಅದಕ್ಕೆ ಕ್ಯೆ ಬಿಸಿದಾಗ ಅವರು ಅದರ ಸಹಾವಿಲ್ಲದೆ ಹೇಗೆ ಕೆಳಗೆ ಇಳಿಯತ್ತಾರೆಂದು ನೋಡುತ್ತೇನೆ. ಎಂದು ಸವಾಲು ಹಾಕುತ್ತದೆ.

2. ಇವರಿಗೆ ಭಾರ ಹೊತ್ತುವರ ಕಾಳಜಿಯೇ ಇಲ್ಲ

ಈ ವಾಕ್ಯವನ್ನು ಸುಕನ್ಯಾ ಮಾರುತಿ ಅವರು ರಚಿಸಿರುವ ‘ಏಣಿ’ ಕವನದಿಂದ ಆರಿಸಿಕೊಳ್ಳಲಾಗಿದೆ.

ಈ ವಾಕ್ಯವನ್ನು ಏಣಿಯು ಜನ ಸಾಮಾನ್ಯರ ಭಾರ ಹೊರುವಾಗ ಈ ವಾಕ್ಯವನ್ನು ಹೇಳಿತ್ತದೆ.

ಜನರ ಹಜ್ಞೆಯ ಭಾರವನ್ನು ಹೊರುವಾಗ ಪಡುವ ಕಷ್ಟ ಯಾರಿಗೂ ಅರಿವಾಗುವುದಿಲ್ಲ. ಅವರು ಯಾವುದೇ ಕಷ್ಟ ಪಡುದೆ ಮೇಲಕ್ಕೆರಿ ಮೇಲಕ್ಕೆರಿಸಿದವರ ಸಹಾಯವನ್ನು ಮರೆಯುವರು ಎಂದು ಹೇಳಿಕೊಳ್ಳುತ್ತದೆ.

3. ನಾನು ತಿರಸ್ಕರಿಸಿದರೆ ಏನು ಮಾಡುತ್ತಾರೆ ಈ ಶಿವಿಂದಿಗಳು?

ಈ ವಾಕ್ಯವನ್ನು ಸುಕನ್ಯಾ ಮಾರುತಿ ಅವರು ರಚಿಸಿರುವ ‘ಏಣಿ’ ಕವನದಿಂದ ಆರಿಸಿಕೊಳ್ಳಲಾಗಿದೆ.

ಈ ವಾಕ್ಯವನ್ನು ಏಣಿಯ ಸಹಾಯದಿಂದ ಮೇಲಕ್ಕೆರಿದವರು ಕೆಳಗೆ ಇಳಿಯುವ ಸಂದರ್ಭದಲ್ಲಿ ಹೇಳಿದೆ.

ಜನರು ಆಕಾಶದಲ್ಲಿ ಎಷ್ಟೆ ಹೊತ್ತು ಹಾರಾಡಿದರೂ ಅವರು ಏಣಿಯ ಸಹಾದಿಂದಲೇ ಮತ್ತೆ ಕೆಳಗೆ ಇಳಿಯಬೇಕು. ಆ ಸಂದರ್ಭದಲ್ಲಿ ಏಣಿ ಅವರನ್ನು ತಿರಸ್ಕರಿಸುತ್ತದೆ.

4. ನಮ್ಮತೆಗೆ ನಾ ಕರಗುತ್ತೇನೆ.

ಈ ವಾಕ್ಯವನ್ನು ಸುಕನ್ಯಾ ಮಾರುತಿ ಅವರು ರಚಿಸಿರುವ ‘ಏಣಿ’ ಕವನದಿಂದ ಆರಿಸಿಕೊಳ್ಳಲಾಗಿದೆ.

ಏಣಿಯು ಜನರ ವಿನಯಕ್ಕೆ ಕರಗುವ ಸಂದರ್ಭದಲ್ಲಿ ಹೇಳಿತ್ತದೆ. ಏಣಿಯು ಮೇಲಕ್ಕೆರಿದ ಜನರ ಸೊಕ್ಕು ಕರಗಿ ಭೂಮಿ ಶಾಶ್ವತವೆಂಬ ಅರಿವು ಮೂಡಿದಾಗ ಅವರಿಗೆ ಅದು ನಿಲುಕುವುದಿಲ್ಲ ಎಂದು ಹೇಳಿತ್ತದೆ ಅದು ನಮ್ಮತೆಗೆ ಕರಗಿ ಬೆಳೆಯ ಬಲ್ಲವರನ್ನು ಮಾತ್ರ ಎತ್ತಿ ಹಿಡಿಯುತ್ತೇನೆ ಎಂದು ಹೇಳಿತ್ತದೆ.

ಖೋಧಿವೃಕ್ಷದ ಹಾಡು

ಪದ್ಯ-02

ಡಾ॥ಬಸವರಾಜ ಸಬರದ

1. ಗೊತ್ತು ಗುರಿ ಇಲ್ಲದೆ ಕತ್ತಲಲ್ಲಿ ನಡೆದನು

ಈ ವಾಕ್ಯವನ್ನು ಡಾ॥ ಬಸವರಾಜ ಸಬರದ ರಚಿಸಿರುವ ‘ಖೋಧಿವೃಕ್ಷದ ಹಾಡು’ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಸಿದ್ಧಾರ್ಥನು ತನ್ನ ಪತ್ತಿ, ಮಗ ಅರಮನೆಯನ್ನು ತೋರೆಯುವ ಸಂದರ್ಭದಲ್ಲಿ ಕವಿ ಈ ವಾಕ್ಯವನ್ನು ಹೇಳಿದ್ದಾರೆ. ಯುದ್ಧ ಬಿಟ್ಟು ತ್ವಿತಿಯ ಮಾರ್ಗವನ್ನು ಮುಡುಕುವ ಸಲುವಾಗಿ ತನ್ನ ಪತ್ತಿ, ಮಗ, ಅರಮನೆಯ ಮೋಹವನ್ನು ತೋರೆದು ಯಾವ ಗೊತ್ತು ಗುರಿ ಇಲ್ಲದೆ ಏಕಾಂಗಿಯಾಗಿ ಮಧ್ಯರಾತ್ರಿ ವೀರನಂತೆ ಕಾಡಿಗ ಹೊಗುತ್ತಾನೆ ಎಂದು ಕವಿ ಹೇಳಿತ್ತಾರೆ.

2. ಕಾಡ ತುಂಬಾ ಪ್ರೀತಿ ಹೊಳೆಯು ಕೋಡಿಯಂತೆ ಹರಿಯಿತು.

ಈ ವಾಕ್ಯವನ್ನು ಡಾ॥ ಬಸವರಾಜ ಸಬರದ ರಚಿಸಿರುವ ‘ಬೋಧಿವೃಕ್ಷದ ಹಾಡು’ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಸಿದ್ಧಾರ್ಥನು ‘ಬೋಧಿವೃಕ್ಷದ ಕೆಳಗೆ ತಪಸ್ಸು ಮಾಡುವಾಗ ಪ್ರಕೃತಿಯ ಸೌಂದರ್ಯವನ್ನು ಕಾಣುವ ಸಂದರ್ಭದಲ್ಲಿ ಹೇಳಿದ್ದಾರೆ. ಕಾಡಿನಲ್ಲಿರುವ ಪ್ರಕೃತಿಯ ಸೌಂದರ್ಯಗಳು ಅವನ ಮನಸ್ಸನ್ನು ಸೆಳೆಯಿತು. ಹಕ್ಕಿಯೊಂದು ತನ್ನ ಮರಿಗೆ ಗುಟುಕು ನೀರನ್ನು ಕುಡಿಸಿ ಸಂತೋಷದಿಂದ ಆಕಾಶದ ಎತ್ತರಕ್ಕೆ ಹಾರಿ ಹೋಯಿತು. ಇದನ್ನು ಕಂಡ ಸಿದ್ಧಾರ್ಥ ಕಾಡು ತುಂಬ ಪ್ರೀತಿಯ ಹೊಳೆಯು ಕೋಡಿಯಂತೆ ಹರಿಯಿತು ಎಂದು ಕವಿ ಹೇಳಿದರು.

### ಸವಿಚೈತ್ತ

### ಪದ್ಯ-03

### ಶ್ರೀ.ಬಸವರಾಜ ಸಾದರ

1. ನೆಲದಮ್ಮು ನವವಧವೆ ಆದಳಿಂತು!

ಈ ವಾಕ್ಯವನ್ನು ಬಸವರಾಜ ಸಾದರವರು ಬರೆದಿರುವ ‘ಸಿನಿಫಿಸರಸುತ್ತು’ ಕವನ ಸಂಕಲನದಿಂದ ಆರಿಸಿರುವ ಸವಿಚೈತ್ತ ಪದ್ಯದಿಂದ ಆರಿಕೊಳ್ಳಲಾಗಿದೆ.

ಈ ವಾಕ್ಯವನ್ನು ಚೈತ್ತ ಮಾಸಲದಲ್ಲಿ ಆಗುವ ಬದಲಾವಣೆಯನ್ನು ಕುರಿತು ಕವಿ ಈ ವಾಕ್ಯವನ್ನು ಹೇಳಿದ್ದಾರೆ. ಯುಗಾದಿ ಆದಿಯ ಸೋಗಸು ಸುಗ್ರಿಯನ್ನು ತಂದಿತು. ಜಗತ್ಕೆಲ್ಲ ಹೊಸ ಕಳೆಯು ತುಂಬಿ ಬಗೆಬಗೆಯ ಬಣ್ಣಗಳ ಬರೆದ ಚೈತ್ತದ ಹಾಗೆ ನೆಲದಮ್ಮು ನವವಧವೆ ಆದಳು ಎಂದು ಚೈತ್ತಮಾಸದ ಸೌಂದರ್ಯವನ್ನು ವರ್ಣಿಸಿದ್ದಾರೆ.

2. ನೆಲ ಮುಗಿಲ ವಾಲಗವೆ ನಡೆದಂತಿದೆ.

ಈ ವಾಕ್ಯವನ್ನು ಬಸವರಾಜ ಸಾದರವರು ಬರೆದಿರುವ ‘ಸಿನಿಫಿಸರಸುತ್ತು’ ಕವನ ಸಂಕಲನದಿಂದ ಆರಿಸಿರುವ ಸವಿಚೈತ್ತ ಪದ್ಯದಿಂದ ಆರಿಕೊಳ್ಳಲಾಗಿದೆ.

ಈ ವಾಕ್ಯವನ್ನು ಲೇಖಕರು ಎಲ್ಲಲ್ಲೊ ಪ್ರಾಣಿ ಪ್ರಸ್ತಿಗಳು ಮೃಕೊಡವಿ ಎದ್ದು ಹೊಸ ಚೈತ್ತನ್ಯದಿಂದ ತಮ್ಮ ತಮ್ಮ ಕಾರ್ಯಗಳಿಗೆ ಸಂತಸದಿಂದ ಹಾರಿ ಹೋಗುವುದನ್ನು ಕುರಿತು ಕವಿ ಈ ವಾಕ್ಯವನ್ನು ಹೇಳಿದ್ದಾರೆ. ಭೂಮಿಯ ಮೇಲೆ ಪ್ರತಿಯೊಂದು ಜೀವಿಯಲ್ಲಿಯೂ ಹೊಸ ಚೈತ್ತನ್ಯ , ಉತ್ತಾಹ ಮೂಡಿ ಬಂದಿದೆ. ಅವರ ಸಂತಸ, ಸಂಭೂತ ಅವಗಳ ಹಾಡಿನ ಪ್ರತಿಧ್ವನಿಕೆಯಲ್ಲಿ ನೆಲ-ಮುಗಿಲನ್ನು ಮುಟ್ಟಿದೆಯಂದು ಕವಿ ವರ್ಣಿಸಿದ್ದಾರೆ.

3. ಎಲ್ಲರೆದೆಗಳ ತುಂಬ ಸವಿಚೈತ್ತವು.

ಈ ವಾಕ್ಯವನ್ನು ಬಸವರಾಜ ಸಾದರವರು ಬರೆದಿರುವ ‘ಸಿನಿಫಿಸರಸುತ್ತು’ ಕವನ ಸಂಕಲನದಿಂದ ಆರಿಸಿರುವ ಸವಿಚೈತ್ತ ಪದ್ಯದಿಂದ ಆರಿಕೊಳ್ಳಲಾಗಿದೆ.

ಯುಗಾದಿಯ ಹೊಸ ವರುಷದ ಬಗ್ಗೆ ವಿವರಿಸುವ ಸಂದರ್ಭದಲ್ಲಿ ಹೇಳಿದ್ದಾರೆ. ಹಿಂದಿನ ಕಹಿ ನೆನಪುಗಳನ್ನೆಲ್ಲಾ ತಿಕ್ಕಿ ಕೊಳೆ ತೆಗೆದಂತೆ ಅವೆಲ್ಲವನ್ನು ಮರೆತು ಬೆಲ್ಲದ ಸವಿಯ ಸಿಹಿಯನ್ನು ಸವಿದಂತೆ ಚೈತ್ತ ಮಾಸವು ಎಲ್ಲರ ಮನಸ್ಸಿನಲ್ಲಿಯೂ ಸಿಹಿ ಭಾವನೆಗಳಬನ್ನು ಸವಿ ಸವಿಯುವಂತೆ ಚೈತ್ತವು ಎಲ್ಲರಿಗೂ ಸವಿಚೈತ್ತವಾಗಿ ಮೂಡಿದೆಯಂದು ಹೇಳಿದ್ದಾರೆ.

### ಸದ್ಗು ಮಾಡದಿರು!

### ಪದ್ಯ-04

### ಡಾ॥ಸಿ.ಪಿ.ಕೆ

1. ‘ಶಾಂತಿಯಲ್ಲಿ ಬದುಕಿ ನೀ ಕರ್ತವ್ಯವನ್ನು ಮುಗಿಸು’

ಈ ವಾಕ್ಯವನ್ನು ಸಿ.ಪಿ.ಕೆಷ್ಟುಮುತ್ತಿ ಅವರು ರಚಿಸಿರುವ ‘ಸದ್ಗು ಮಾಡದಿರು’ ಎಂದು ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಕವಿಯು ಮಾನವನ ಕೆಲಸವನ್ನು ಶಾಂತಿಯಿಂದ ಮುಗಿಸಬೇಕು ಎಂದು ಹೇಳುವ ಸಂದರ್ಭದಲ್ಲಿ ಹೇಳಿದ್ದಾರೆ. ಕರ್ಮಾರವು ತಟ್ಟಿಯೊಳಗೆ ಮೌನದಲ್ಲಿ ಕರಗುತ್ತದೆಯೋ ದೀಪದೆದುರು ಕತ್ತಲೆ ನಿಲ್ಲದೆ ಸರಿದು ಹೊಗುವಂತೆ ಬದುಕನ್ನು ಶಾಂತ ರೀತಿಯಲ್ಲಿ ಕರ್ತವ್ಯವನ್ನು ಮುಗಿಸಬೇಕು ಯಾರಿಗೂ ಆರಿವಾಗದಂತೆ ಮಾಡಬೇಕು.

## 2. “ಸಿದುಕು ಮಿಡುಕನ್ನು ತೋರೆದು ಮೌನಿಯಾಗು”

ಈ ವಾಕ್ಯವನ್ನು ಸಿ.ಪಿ.ಕೃಷ್ಣಮುತ್ತಿರು ಅವರು ರಚಿಸಿರುವ ‘ಸದ್ಗು ಮಾಡದಿರು’ ಎಂದು ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಕವಿಯು ಹೇಳಿದ್ದಾರೆ ಮನುಷ್ಯನ ಜೀವನದಲ್ಲಿ ಹಸಿ ಸೌದೆಯಂತೆ ಬುಸುಗುಡದೆ ಸಿಡಿಮದ್ದು ಬರೇ ಸದ್ಗು ಮಾಡುವಂತೆ ಬದುಕದೆ ರವಿಕಿರಣಕ್ಕೆ ಮೌನವಾಗಿ ಇಭ್ವಾನಿಯು ಕರಗುವಂತೆ ಸಿದುಕು ಮಿಡುಕನ್ನು ತೋರೆದು, ಮೌನವಾಗಿ ಬಾಳುವುದನ್ನು ಕಲಿಯಬೇಕೆಂದು ಕವಿ ಹೇಳಿದ್ದಾರೆ.

ಗುರಿ

ಪದ್ಯ-05

ಶ್ರೀ.ಎಂ.ಜಿ.ಅಡಿಗ

### 1. “ದಾಳಿ ಬಂದೊಡನೆ ಶರಣೆಂಬ ಹೆಣ್ಣನವು”

ಈ ವಾಕ್ಯವನ್ನು ಎಂ ಗೋಪಾಲಕೃಷ್ಣ ಅಡಿಗರು ಬರೆದಿರುವ ಸಮಗ್ರ ಕಾವ್ಯ ಸಂಕಲನದಿಂದ ಆಯ್ದು ಗುರಿ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಕವಿಯು ಹೇಳಿದ್ದಾರೆ. ಮನುಷ್ಯನು ಜೀವನದಲ್ಲಿ ಒಂದೇ ಗುರಿ ಹೊಂದಿರಬೇಕು ಗಾಳಿ ಬಂದ ಕಡೆ ತಿರುಗುವಂತೆ ಹೇಡಿತನವು ಬೇಡವೆಂದು ಹೇಳುವಾಗ ಕವಿ ಹೇಳುತ್ತಾರೆ ದಾಳಿ ಬಂದೊಡನೆ ಶರಣೆಂಬ ಹೆಣ್ಣನವು ಬೇಡ ಎಂದು ತಿಳಿಸಿದ್ದಾರೆ. ಹೇಡಿತನವಿದ್ದರೆ. ಏನನ್ನು ಸಾದ್ಯವಾಗುವುದಿಲ್ಲ ಎಂದು ಹೇಳುವಾಗ ಹೇಳಿದ್ದಾರೆ.

### 2. “ಒಂದು ಜೀವನಕೇಕೆ ಹಲವು ಸಾಧ್ಯಗಳು”

ಈ ವಾಕ್ಯವನ್ನು ಎಂ ಗೋಪಾಲಕೃಷ್ಣ ಅಡಿಗರು ಬರೆದಿರುವ ಸಮಗ್ರ ಕಾವ್ಯ ಸಂಕಲನದಿಂದ ಆಯ್ದು ಗುರಿ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಕವಿಯು ಹೇಳಿದ್ದಾರೆ. ಒಂದು ಬಾಣಕ್ಕೆ ಒಂದೇ ಗುರಿ ಇರುವಂತೆ ಒಂದು ದೇಹದೊಳಗೆ ಒಂದೇ ಆತ್ಮಪು ಇರುವ ಹಾಗೆ ಈ ಜೀವನದಲ್ಲಿ ಅವಕಾಶ ಒಂದೇ ಬಾರಿ ಸಿಗುತ್ತದೆ. ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಎಂದು ತಿಳಿಸುತ್ತಾ, ಈ ಮಾತನ್ನು ಹೇಳಿದ್ದಾರೆ. ಒಂದೇ ಹೆಗ್ಗುರಿಯ ಸಾಧನೆಗಾಗಿ ಹಗಲಿರುಳು ಹೋರಾಡಬೇಕೆಂದು ಕವಿ ಹೇಳಿದ್ದಾರೆ.

### 3. ‘ಪರರಹಿತ ಬಳಲುತ್ತಿರಲದುವೆ ಜೀವನವು’

ಈ ವಾಕ್ಯವನ್ನು ಎಂ ಗೋಪಾಲಕೃಷ್ಣ ಅಡಿಗರು ಬರೆದಿರುವ ಸಮಗ್ರ ಕಾವ್ಯ ಸಂಕಲನದಿಂದ ಆಯ್ದು ಗುರಿ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ನರನೋಳಗೆ ನಾರಾಯಣನ ರೂಪವನ್ನು ಕಾಣಬೇಕು ಈ ಭೂಮಿಯಲ್ಲೇ ಸುರಲೋಕದ ಮೈಸಿರಿಯನ್ನು ಉಣಿಬೇಕು. ಸಾಫರ್ಕ್ ಕಾರ್ಯವನ್ನು ಮಾಡದೆ ಪರರಹಿತಕ್ಕಾಗಿ ದುಡಿಯ ಬೇಕು. ಅದೇ ಜೀವನ ಹೀಗೆ ಮಾನವನಲ್ಲಿ ದೃವತ್ವವನ್ನು ಭೂಮಿಯಲ್ಲಿ ಸ್ವರ್ಗವನ್ನು ಕಾಣುತ್ತಾ ಪರರಹಿತಕ್ಕಾಗಿ ಕರ್ತವ್ಯ ಪರರಾಗಿರಬೇಕು.

ಮೂಡಲ್ ಕುಣಿಗಲ್ ಕೆರೆ

ಪದ್ಯ-06

ಜನಪದಗೀತೆ

### 1. ‘ಭಾವಾ ತಂದಾನೋ ಬಣ್ಣಿದ ಸೀರೆ’

ಈ ವಾಕ್ಯವನ್ನು ಜನಪದ ಗೀತೆಯಾದ ಮೂಡಲ್ ಕುಣಿಗಲ್ ಕೆರೆ ಎಂಬ ಪದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಕುಣಿಗಲ್ ಕೆರೆಯ ಸೊಬಗು ಸೌಂದರ್ಯವನ್ನು ಬಾಳೆಯ ಹಣ್ಣಿಗೆ ಹೋಲಿಸಲಾಗಿದೆ. ಹೇಗೆ ಬಾಳೆಯ ಹಣ್ಣಿ ಬಾಗಿದೆ ಹಾಗೆ ಕೆರೆಯು ಸಹ ಬಾಗಿರುವ ರೀತಿ ಕಾಣಿಸುತ್ತದೆ. ಭಾವ ಎಂದರೆ ಹೆಣ್ಣಿಮುಗಳಿಗೆ ಎಲ್ಲಿಲ್ಲದ ಅಕ್ಕರೆ. ಆಗಿನ ಕಾಲದಲ್ಲಿ ಮದುವೆ ಆಗುವ ಮಡುಗ ಅಥವಾ ಮಾವನ ಮಗನನ್ನು ತುಂಬಾ ಅಕ್ಕರೆಯಿಂದ ಕಾಣಲ್ಪಡಿದರು.

## 2. ‘ಕಪ್ಪಕ್ಕಿ ಬಾಯ ಬಿಡುತಾವೆ’

ಈ ವಾಕ್ಯವನ್ನು ಜನಪದ ಗೀತೆಯಾದ ಮೂಡಲ್ ಕುಣಿಗಲ್ ಕೆರೆ ಎಂಬ ಪದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಕೆರೆಯ ಸೌಂದರ್ಯದಿಂದ ಹಕ್ಕಿಗಳು ಹೇಗೆ ಕಾಣುತ್ತವೆ ಎಂದು ಹೇಳುವಾಗ ಹೇಳಿದ್ದಾರೆ. ಕೆರೆಯ ಅಂದವನ್ನು ನೋಡಲು ಶಿವನು ಬಂದು ಯೋಗಿಯಂತಾಗಿದ್ದಾನೆ ಅಂದರೆ ಇದರ ಸೊಬಗು ಎಷ್ಟಿರಬಹುದು ಅಲ್ಲದೇ ಕಪ್ಪಿರುವ ಹಕ್ಕಿಗಳು ಬಾಯನ್ನು ಬಿಟ್ಟು ನೋಡುತ್ತವೆ ಎಷ್ಟೋಂದು ಸುಂದರವಾಗಿದೆ ಎಂದು ಹೇಳುವಾಗ ಹೇಳಿದ್ದಾರೆ.

## 3. ‘ಬೊಬ್ಬಿ ಹೊಡೆದಾಬೆ ಬಾಳ ಮೀನು’

ಈ ವಾಕ್ಯವನ್ನು ಜನಪದ ಗೀತೆಯಾದ ಮೂಡಲ್ ಕುಣಿಗಲ್ ಕೆರೆ ಎಂಬ ಪದ್ಯಭಾಗದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಕೆರೆಯಿಂದ ಯಾವ ಯಾವ ಉಪಯೋಗವಾಗುತ್ತದೆ ಎಂದು ಹೇಳುವ ಸಂದರ್ಭದಲ್ಲಿ ಹೇಳಿದ್ದಾರೆ. ಕೆರೆಯಲ್ಲಿ ಹಾರಕ್ಕೊಂದು ಹಾರುಕೊಂತಿ, ಹಾರುವುದಕ್ಕೆ ಹಾಯಿಸುವುದಕ್ಕೆ ಬಳಸುವ ಕೋಲು ಅದನ್ನು ನೂಕಲು ನೂಕುವುದಕ್ಕೆ ಇನ್ನೊಂದು ಕೋಲು ಮತ್ತು ಬಾಳ ಹಣ್ಣಿನ ಗಾತ್ರದ ಮೀನುಗಳು ಬೊಬ್ಬಿ ಹಾಕುತ್ತಿವೆ ಅಂದರೆ ಸಂತೋಷಕ್ಕೆ ಕೂಗಿಕೊಳ್ಳುತ್ತವೆ ಎಂದು ಹೇಳಿದ್ದಾರೆ.

ವಚನಗಳು

ಪದ್ಯ-07

ಒನ್ನಾವಳಿನವರು

## 1. “ನೀರ ಕಂಡಲ್ಲಿ ಮುಳುಗುವರಯ್ಯಾ”

ಈ ವಾಕ್ಯವನ್ನು ‘ವಚನಗಳು’ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಒಸವಳಿನರವರು ಹೇಳಿದ್ದಾರೆ. ಜನರು ನಿಜವಾಗಿ ಹೇಳಂದಿರಬೇಕಾದ ಭಕ್ತಿಯನ್ನು ವಿವರಿಸುತ್ತಾ ಜನರು ನೀರನ್ನು ಕಂಡಲ್ಲಿ ಮುಳುಗುವರು ಮರ ಕಂಡಲ್ಲಿ ಸುತ್ತುವರು ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು ದೇವರ ಜಾಘನವನ್ನು ತಿಳಿಯುವರೇ? ಎಂದು ಪ್ರಶ್ನಿಸುತ್ತ ಮೂರುನಂಬಿಕೆಯನ್ನು ಖಂಡಿಸುತ್ತ ಅರ್ಥವಿಲ್ಲದ ಆಚಾರಣೆ ಬಿಡಬೇಕೆಂದು ತಿಳಿಸುವಾಗ ಹೇಳಿದ್ದಾರೆ.

## 2. ‘ವೇದಾಂತವನೋದಿ ಘಲವೇನಯ್ಯಾ’?

ಈ ವಾಕ್ಯವನ್ನು ‘ಸೋನ್ನಲಿಗಿಯ ಸಿದ್ಧರಾಮಯ್ಯ’ ಎಂಬ ವಚನಗಳಿಂದ ಆರಿಸಲಾಗಿದೆ.

ಈ ವಾಕ್ಯವನ್ನು ‘ಸೋನ್ನಲಿಗಿಯ ಸಿದ್ಧರಾಮಯ್ಯ’ ನವರು ವೇದಾಂತದ ವೈಶಿಷ್ಟ್ಯದ ಬಗ್ಗೆ ವಿವರಿಸುವಾಗ ಹೇಳಿದ್ದಾರೆ. ವೇದಾಂತವು ಹೆಚ್ಚು ಮುಖ್ಯವಾಗಿದೆ ಇಂದಿನ ಯುಗದಲ್ಲಿ ವೇದಾಂತ ತಿಳಿಯಿದ್ದರೂ ವೇದಾಂತ ತಿಳಿಯುವಂತೆ ತೋರ್ವಡಿಕೆ ಮಾಡುತ್ತಾರೆ. ಆದ್ದರಿಂದ ತಾನು ಅರ್ಥ ಮಾಡಿಕೊಂಡು ಬ್ರಹ್ಮಾಗದ ಮೇಲೆ ವೇದಾಂತವನ್ನು ಓದಿ ಘಲವೇನು.

## 3. “ಅಗಲಿದ್ದ ಘಲವೇನು ಭಾನವಿಲ್ಲದನ್ನಕ್ಕು”

ಈ ವಾಕ್ಯವನ್ನು ‘ವಚನಗಳು’ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಅಕ್ಕಮಹಾದೇವಿ ಹೇಳಿದ್ದಾರೆ. ನಿಜವಾದ ಜಾಘನವಿರಬೇಕು. ಎಂದು ವಿವರಿಸುತ್ತಾ, ನೆರಳು ನೀಡದ ಮರ, ಹಾಲು ಕೊಡದ ಹಸು, ಗುಣವಿಲ್ಲದ ರೂಪದಿಂದ ಯಾವ ಘಲವಿಲ್ಲವೋ ಹಾಗೆ ಅನ್ನವಿಲ್ಲದ ತಟ್ಟಿಯಿಂದ ಏನು ಪ್ರಯೋಜನವಿಲ್ಲ ಎಂದು ತಿಳಿಸುವಾಗ ಹೇಳಿದ್ದಾರೆ.

**1. “ಶಿವಶಿವ ಕಾದಿಗೆಲಿದವು”**

ಈ ವಾಕ್ಯವನ್ನು ಗದುಗಿನ ನಾರಾಯಣಪ್ಪನವರು ಬರೆದಿರುವ ‘ಕನಾಟಿಕ ಭಾರತ ಕಥಾಮಂಜರಿ’ ಎಂಬ ಮಹಾಕಾವ್ಯದಿಂದ ಆಯ್ದು ‘ನಿಟ್ಟೋಟದಲ್ಲಿ ಹಾಯ್ದನು ಬಿಟ್ಟಮಂಡೆಯಲ್ಲಿ’ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ವಿರಾಟರಾಜನ ಮಗನಾದ ಉತ್ತರಕುಮಾರನು ಬೃಹನ್ನಳೇ ವೇಷಧಾರಿ ಅಜುಂನನಿಗೆ ಹೇಳಿದನು. ಕೌರವರ ಭಯಂಕರ ಸೇನೆಯನ್ನು ಕಂಡು ಹೆಸರಿರಿ ರಣರಂಗದಿಂದ ಓಡಲು ತೊಡಗಿದಾಗ ಬೃಹನ್ನಳೇ ವೇಷ ಧರಿಸಿದ ಅಜುಂನನು ತಡೆದು. ಯುದ್ಧ ಭೂಮಿಯಿಂದ ಓಡುವುದು ಪಾಪವೆಂದು ಹೇಳಿದಾಗ ಈ ಮೇಲಿನ ಮಾತನ್ನು ಹೇಳಿ ತನ್ನ ಅಂಜುಬುರುಕುತನವನ್ನು ವ್ಯಕ್ತ ಪಡಿಸಿದ್ದಾನೆ. ಜಂಭ ಕೊಚ್ಚಿದ ಉತ್ತರಕುಮಾರನ ಪೌರುಷದ ಬಗ್ಗೆ ಇದರಿಂದ ತಿಳಿಯುತ್ತದೆ.

**2. “ನಿಟ್ಟೋಟದಲ್ಲಿ ಹಾಯ್ದನು ಬಿಟ್ಟಮಂಡೆಯಲ್ಲಿ”**

ಈ ವಾಕ್ಯವನ್ನು ಗದುಗಿನ ನಾರಾಯಣಪ್ಪನವರು ಬರೆದಿರುವ ‘ಕನಾಟಿಕ ಭಾರತ ಕಥಾಮಂಜರಿ’ ಎಂಬ ಮಹಾಕಾವ್ಯದಿಂದ ಆಯ್ದು ‘ನಿಟ್ಟೋಟದಲ್ಲಿ ಹಾಯ್ದನು ಬಿಟ್ಟಮಂಡೆಯಲ್ಲಿ’ ಎಂಬ ಪದ್ಯದಿಂದ ಆರಿಸಲಾಗಿದೆ.

ಕೌರವ ಸೇನೆಯಮ್ಮುತ್ತಾ ಕಂಡು ಹೆದರಿದ ಉತ್ತರನು ಕೌರವ ಸೇನೆಯೋಡನೆ ಯುದ್ಧ ಮಾಡಲು ತನ್ನಿಂದ ಸಾಧ್ಯವಿಲ್ಲವೆಂದು ನಿಧಾನವಾಗಿ ರಥದ ಹಿಂದಿನಿಂದ ಧುಮುಕಿ ಬದುಕಿದೆ ಎಂದು ಹೆದರಿದ ತಲೆಯಲ್ಲಿಯೇ ಒಂದೇ ಸಮನೆ ಓಡಲು ಪ್ರಾರಂಭಿಸಿದನು.

**3. “ನಾಡನರಿಯೋ ಹಲುಗಿರಿಯ ಬಿಡುವನೆ”**

ಈ ವಾಕ್ಯವನ್ನು ಗದುಗಿನ ನಾರಾಯಣಪ್ಪನವರು ಬರೆದಿರುವ ‘ಕನಾಟಿಕ ಭಾರತ ಕಥಾಮಂಜರಿ’ ಎಂಬ ಮಹಾಕಾವ್ಯದಿಂದ ಆಯ್ದು ‘ನಿಟ್ಟೋಟದಲ್ಲಿ ಹಾಯ್ದನು ಬಿಟ್ಟಮಂಡೆಯಲ್ಲಿ’ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನ್ನು ಅಜುಂನ ಉತ್ತರನಿಗೆ ಹೇಳಿದನು. ಉತ್ತರನು ಹೆಂಗಳೆಯರ ಮುಂದೆ ಕೌರವ ಸೇನೆಯನ್ನು ಸುಲಭವಾಗಿ ಎದುರಿಸಬಹುದೆಂದು ಬಾಯ್ದು ಬಂದಂತೆ ಮಾತನಾಡಿದನು. ಆದರೆ ಯುದ್ಧರಂಗದಲ್ಲಿ ಕೌರವ ಸೇನೆಯನ್ನು ಕಂಡು ಹೆದರಿ ಓಡಲು ಪ್ರಾರಂಭಿಸಿದನು ಆಗ ಅಜುಂನನು ಹೆಂಗಳೆಯರ ಮುಂದೆ ಜಂಭದಿಂದ ಮಾತನಾಡುತ್ತಿದ್ದೆ, ಈಗ ಹಲ್ಲು ಕಿರಿದು ಅಜುಬುರುಕ ನರಿಯಂತೆ ಓಡಿಹೋಗಲು ಬಿಡುವುದಿಲ್ಲ ‘ಕಾದು ನಡೆ’ ಎಂದು ಅಜುಂನನು ಉತ್ತರನಿಗೆ ಹೇಳಿದನು.

**4. “ಎಮ್ಮುರಮನೆಯ ನಾರಿಯರೆ ಸಾಕು”**

ಈ ವಾಕ್ಯವನ್ನು ಗದುಗಿನ ನಾರಾಯಣಪ್ಪನವರು ಬರೆದಿರುವ ‘ಕನಾಟಿಕ ಭಾರತ ಕಥಾಮಂಜರಿ’ ಎಂಬ ಮಹಾಕಾವ್ಯದಿಂದ ಆಯ್ದು ‘ನಿಟ್ಟೋಟದಲ್ಲಿ ಹಾಯ್ದನು ಬಿಟ್ಟಮಂಡೆಯಲ್ಲಿ’ ಎಂಬ ಪದ್ಯದಿಂದ ಆರಿಸಲಾಗಿದೆ.

ಈ ವಾಕ್ಯವನನು ಉತ್ತರನು ಅಜುಂನನಿಗೆ ಹೇಳಿದನು. ಕೌರವ ಸೇನೆಗೆ ಹೆದರಿ ಓಡಿ ಹೋಗುತ್ತಿದ್ದ ಉತ್ತರನಿಗೆ ಅಜುಂನನು ಈ ರೀತಿ ಯುದ್ಧರಂಗದಿಂದ ಓಡಿಹೋದರೆ ಪಾಪ ಸುತ್ತಿಕೊಳ್ಳುವುದೆಂದು ಹೇಳಿದಾಗ ಉತ್ತರನು ಯುದ್ಧರಂಗದಿಂದ ಓಡಿಹೋದ ಪಾಪವನ್ನು ಬ್ರಾಹ್ಮಣರು ಹೋಗಲಾಡಿಸುತ್ತಾರೆ. ನನಗೆ ಯುದ್ಧದಲ್ಲಿ ಸೋತು ವೀರ ಸ್ವರ್ಗ ಸೇರುವುದು ಬೇಡ ಇಂದ್ರ ಪದವಿಯೂ ಬೇಡ ಸುರರ ಸತಿಯರೂ ಬೇಡ ನನಗೆ ನಮ್ಮುತ್ತಾ ಅರಮನೆಯ ನಾರಿಯರೇ ಸಾಕು ಎಂದು ಹೇಳುವಾಗ ಈ ವಾಕ್ಯವನ್ನು ಹೇಳಿದ್ದಾರೆ.

ಶ್ರೀ.ಪ್ರೇಮೋಜ.ಎಂ.ಫಾಲಾಯಾತ ಸದ ಶಿಕ್ಷಕರು ಕನ್ನಡ ಅಂಗಸ್ಥೋ ಉದ್ಯೋ ಬಾಲಕರ ಪ್ರೋಫೆಶನಲ್ ಶಾಲೆ ಗದಗ, ತಾ/ಜಿ :- ಗದಗ 582101  
ಮೋ.ನಂ:9886914021/8073240963